



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಮಂಗಳವಾರ, ೧೮, ಫೆಬ್ರವರಿ, ೨೦೨೫(ಮಾಘ, ೨೯, ಶಕವರ್ಷ, ೧೯೪೬) BENGALURU, TUESDAY, 18, FEBRUARY, 2025(MAGHA, 29, SHAKAVARSHA, 1946)	ಸಂ. ೧೦೭ No. 107
-----------------------	--	--------------------

ಕರ್ನಾಟಕ ಸರ್ಕಾರ

ಅಧಿಸೂಚನೆ

ಸಂಖ್ಯೆ:ನಅಇ 119 ಎಂಎಲ್‌ಆರ್ 2022, ಬೆಂಗಳೂರು, ದಿನಾಂಕ 17/02/2025

ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 11 ರನ್ವಯ (Karnataka Act 22 of 1964) ಹಾಗೂ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಂವ್ಯಶಾಇ 13 ಶಾಸನ 2012, ಬೆಂಗಳೂರು, ದಿನಾಂಕ 30/08/2012 (Karnataka Act No. 32 of 2012) ರನ್ವಯ ಹಾಗೂ ಸರ್ಕಾರದ ಮಾರ್ಗಸೂಚಿ ಸಂಖ್ಯೆ:ನಅಇ 240 ಎಂಎಲ್‌ಆರ್ 2013, ದಿನಾಂಕ 18/12/2013 ಹಾಗೂ ತಿದ್ದುಪಡಿ ಆದೇಶ ಸಂಖ್ಯೆ:ನಅಇ 21 ಎಂಎಲ್‌ಆರ್ 2016, ದಿನಾಂಕ 09/02/2016ರಲ್ಲಿ ಸ್ಪಷ್ಟಪಡಿಸಿರುವಂತೆ, ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2011ರ ಜನಗಣತಿಯನ್ನಾಧರಿಸಿ, **ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಗೆ** ವಾರ್ಡುವಾರು ಕರಡು ಮೀಸಲಾತಿಯನ್ನು ಪ್ರಕಟಿಸಲಾಗಿದೆ.

ಈ ಅಧಿಸೂಚನೆಯ ಮೂಲಕ **ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಗೆ** ವಾರ್ಡುಗಳಿಗೆ ಕರಡು ಮೀಸಲಾತಿಯನ್ನು ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಿಸಲಾಗಿದೆ. ಈ ಅಧಿಸೂಚನೆಯನ್ನು ಸರ್ಕಾರಿ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ 7 ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಈ ಅಧಿಸೂಚನೆಗೆ ಸಂಬಂಧಿಸಿದಂತೆ ಯಾವುದೇ ಸಲಹೆ/ಆಕ್ಷೇಪಣೆಯನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು ಅದನ್ನು ಲಿಖಿತದಲ್ಲಿ ಕಾರಣ ಸಹಿತವಾಗಿ ದಾಖಲೆಗಳೊಂದಿಗೆ ನಿಗದಿತ ದಿನಾಂಕಕ್ಕೆ ಮೊದಲು **ಜಿಲ್ಲಾಧಿಕಾರಿ, ಶಿವಮೊಗ್ಗ ಜಿಲ್ಲೆ** ಇವರಿಗೆ ಸಲ್ಲಿಸಬೇಕೆಂದು ಈ ಮೂಲಕ ಸೂಚಿಸಲಾಗಿದೆ.

(೧)

1. ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯ ವಾರ್ಡುಗಳ ಸಂಖ್ಯೆ: 16 (ಹದಿನಾರು)
2. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ/ ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಅನುಬಂಧದ ಕಲಂ 3 ರಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ
(ಟಿ.ಮಂಜುನಾಥ)
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

**ಅಧಿಸೂಚನೆ ಸಂಖ್ಯೆ:ನಅಇ 119 ಎಂಎಲ್‌ಆರ್ 2022, ದಿನಾಂಕ 17/02/2025ಕ್ಕೆ ಅನುಬಂಧ
ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ**

ಕ್ರಮ ಸಂಖ್ಯೆ	ವಾರ್ಡ್ ಸಂಖ್ಯೆ	ನಿಗದಿಪಡಿಸಲಾದ ಮೀಸಲಾತಿ
1	2	3
1	1-ಡಣಾಯಕಪುರ	ಹಿಂದುಳಿದ ವರ್ಗ-ಎ (ಮಹಿಳೆ)
2	2- ಕನ್ನಿಕೊಪ್ಪ	ಸಾಮಾನ್ಯ
3	3-ಅಂಬೇಡ್ಕರ್ ನಗರ	ಪರಿಶಿಷ್ಟ ಜಾತಿ (ಮಹಿಳೆ)
4	4-ಹೊಸಕೊಪ್ಪ	ಪರಿಶಿಷ್ಟ ಜಾತಿ
5	5-ಜಂಬರಘಟ್ಟ	ಪರಿಶಿಷ್ಟ ಪಂಗಡ
6	6-ಮೂಡಲವಿರಲಾಪುರ	ಸಾಮಾನ್ಯ
7	7-ಕೆರೆಬೀರನಹಳ್ಳಿ	ಹಿಂದುಳಿದ ವರ್ಗ-ಎ
8	8-ಎಮ್ಮೆಹಟ್ಟಿ	ಸಾಮಾನ್ಯ (ಮಹಿಳೆ)
9	9-ಹಳೇ ಸಂತೆ ಮೈದಾನ	ಹಿಂದುಳಿದ ವರ್ಗ-ಬಿ
10	10-ಕರಿಯಮ್ಮ ದೇವಸ್ಥಾನ ರಸ್ತೆ	ಹಿಂದುಳಿದ ವರ್ಗ-ಎ (ಮಹಿಳೆ)
11	11-ಕೊಪ್ಪ ಅಗಸರ ಬೀದಿ	ಸಾಮಾನ್ಯ
12	12-ಕೊಪ್ಪ ಮತ್ತು ಹೊಳೆಬೈರನಹಳ್ಳಿ	ಸಾಮಾನ್ಯ
13	13-ಉಪ್ಪಾರ ಬೀದಿ	ಹಿಂದುಳಿದ ವರ್ಗ-ಎ
14	14-ಕೊಟ್ಟಣಿಗರ ಮತ್ತು ಪೇಟೆ ಬೀದಿ	ಸಾಮಾನ್ಯ (ಮಹಿಳೆ)
15	15-ಪೇಟೆ ಬೀದಿ ಎಡಭಾಗ ಮತ್ತು ಮೈಲಾರೇಶ್ವರ ದೇವಸ್ಥಾನ ರಸ್ತೆ	ಸಾಮಾನ್ಯ (ಮಹಿಳೆ)
16	16-ಸರ್ಕಾರಿ ಆಸ್ಪತ್ರೆ ಮತ್ತು ಬ್ರಾಹ್ಮಣರ ಬೀದಿ	ಸಾಮಾನ್ಯ (ಮಹಿಳೆ)

(ಟಿ.ಮಂಜುನಾಥ)
ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ